



ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ, ಮೈಸೂರು-570005

Office of the Deputy Commissioner, Mysore District, Mysore-570005
ದೂರವಾಣಿ ಸಂ:0821-2424079 ಫ್ಯಾಕ್ಸ್ ಸಂ:2429012 & 2428383 E-Mail:-deo.mysore@gmail.com

ನಂ. ಎ.ಎಲ್.ಎನ್ (1) ಸಿ.ಆರ್. 34/ 2016-17

ದಿನಾಂಕ: 28/11/17

ಅಧಿಕೃತ ಜ್ಞಾಪನ

ವಿಷಯ:- ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 306/4 ರಲ್ಲಿ 0.14.08 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿ ಶ್ರೀ ಎನ್.ಎಂ.ಮುದ್ದಪ್ಪ ಬಿನ್ ಎನ್.ಎಸ್ ಮುತ್ತಣ್ಣ, ಸಿದ್ದಲಿಂಗಪುರ ಗ್ರಾಮ, ಕುಶಲನಗರ ಹೋಬಳಿ, ಸೋಮವಾರಪೇಟೆ ತಾಲ್ಲೂಕು ರವರು ಸಲ್ಲಿಸಿರುವ ಅರ್ಜಿ ದಿನಾಂಕ: 22.04.2017



- ಉಲ್ಲೇಖ:-
1. ತಹಶೀಲ್ದಾರ್, ಮೈಸೂರು ತಾಲ್ಲೂಕು ರವರ ವರದಿ ಸಂಖ್ಯೆ ಎ.ಎಲ್.ಎನ್. (ಇ)ಪಿ.ಆರ್ 14/2016-17 ದಿನಾಂಕ: 31.08.2016
 2. ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ರವರ ಅಭಿಪ್ರಾಯ ಸಂಖ್ಯೆ; ಮೈನಪ್ರಾ:ನಯೋಶಾ:ಭೂಪ:176:2016-17 ದಿನಾಂಕ: 04.11.2016
 3. ಭೂ ಪರಿವರ್ತನಾ ಶುಲ್ಕ ರೂ.11848 ಮತ್ತು ಪೋಡಿ ಶುಲ್ಕ ರೂ.55 ಒಟ್ಟು 11903.00 ಗಳನ್ನು ಚಲನ್ ನಂ.780 ಮತ್ತು 755 ದಿನಾಂಕ: 13.02.2017 ರಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಪ್ರಧಾನ ಶಾಖೆ, ಮೈಸೂರು ಬ್ಯಾಂಕಿನಲ್ಲಿ ಅರ್ಜಿದಾರರು ಜಮಾ ಮಾಡಿ ಹಾಜರು ಪಡಿಸಿರುವ ಚಲನ್

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2), 95(4) ಮತ್ತು 95(7)ರ ಷರತ್ತುಗಳು ಹಾಗೂ ಈ ಕೆಳಕಂಡ ಷರತ್ತುಗೊಳಪಡಿಸಿ, ಕರ್ನಾಟಕ ಭೂ ಕಂದಾಯ ಕಾಯ್ದೆ ನಿಯಮಗಳು 1966ರ, 1994ರ (ತಿದ್ದುಪಡಿ) ನಿಯಮ 107(1)ರಂತೆ ಪರಿವರ್ತನಾ ಶುಲ್ಕ ಎಕರೆಗೆ ರೂ ಮೂವತ್ತೆರಡು ಸಾವಿರದ ಆರು ನೂರ ಎಂಭತ್ತ ನಾಲ್ಕು ರೂಗಳಂತೆ ಭೂಪರಿವರ್ತನಾ ಶುಲ್ಕ ಹನ್ನೊಂದು ಸಾವಿರದ ಎಂಟು ನೂರ ನಲವತ್ತೆಂಟು ಹಾಗೂ ಪೋಡಿ ಶುಲ್ಕ ಐವತ್ತೈದು ರೂಗಳನ್ನು ಉಲ್ಲೇಖ (3)ರಂತೆ ಸರ್ಕಾರದ ಲೆಕ್ಕಪರಿಶೀಲನೆಗೆ ಜಮಾ ಮಾಡಿರುವ ಮೇರೆಗೆ ಶ್ರೀ ಎನ್.ಎಂ.ಮುದ್ದಪ್ಪ ಬಿನ್ ಎನ್.ಎಸ್ ಮುತ್ತಣ್ಣ, ಸಿದ್ದಲಿಂಗಪುರ ಗ್ರಾಮ, ಕುಶಲನಗರ ಹೋಬಳಿ, ಸೋಮವಾರಪೇಟೆ ತಾಲ್ಲೂಕು ರವರ ಅರ್ಜಿಯನ್ನು ಪರಿಗಣಿಸಿ ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 306/4 ರಲ್ಲಿ 0.14.08 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆಗೆ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ.

1. ಈ ಆದೇಶವು ಆದೇಶ ಹೊರಡಿಸಿದ ದಿನಾಂಕದಿಂದ 2 ವರ್ಷಗಳ ವರೆಗೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯೊಳಗೆ ಬಡಾವಣೆ ನಕ್ಷೆ ಅನುಮೋದನೆ ಪಡೆದುಕೊಂಡು ಉದ್ದೇಶಿತ ಉದ್ದೇಶಕ್ಕಾಗಿ ಬಳಸತಕ್ಕದ್ದು.
2. ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕೆ ಉಪಯೋಗಿಸಿಕೊಳ್ಳುವುದು ಸಕ್ಷಮ ಪ್ರಾಧಿಕಾರವಾದ ಬಿ.ಎಮ್.ಐ.ಸಿ.ಎ.ಪಿ.ಎ/ನಗರಾಭಿವೃದ್ಧಿ ಪ್ರಾಧಿಕಾರ / ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆರವರಿಂದ ಮಂಜೂರಾತಿ ಪಡೆಯದ ಹೊರತು ಈ ಆದೇಶವು ಅನುಭವದಾರರಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.
3. ಈ ಭೂ ಪರಿವರ್ತಿತ ಜಮೀನನ್ನು ವಸತಿ ಉದ್ದೇಶಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಪೂರ್ವಾನುಮತಿ ಇಲ್ಲದೆ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು.
4. ಈ ಜಮೀನಿನಲ್ಲಿ ರಚಿಸಲು ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರಿವಾಣಿ ಇತ್ಯಾದಿಗಳನ್ನು (ಪ್ರಾಧಿಕಾರ / ನಗರ ಪಾಲಿಕ ಇತ್ಯಾದಿ) ರವರಿಂದ ಅನುಮೋದಿಸಿಕೊಂಡು ಅನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನನ್ನು ಲೇಔಟ್ ಪ್ಲಾನಿಗೆ ಅನುಮೋದನೆ ಪಡೆಯದೆ ಪರಿಭಾರೆ ಮಾಡಕೂಡದು.

5. ಇತರೆ ಅವಶ್ಯವಾದ ರಸ್ತೆ ಜಾಗ, ರಸ್ತೆ ಮಾರ್ಜಿಂಗ್, ಖಾಲಿ ಜಾಗ ಇತ್ಯಾದಿಗಳನ್ನು ನಗರಾಭಿವೃದ್ಧಿ ಪ್ರಾಧಿಕಾರ / ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ / ಇತ್ಯಾದಿ ರವರಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟ ಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು.
6. ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರಿಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಆರೋಗ್ಯ ನೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯಾ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.
ಈ ಜಮೀನಿಗೆ ತಾಕು ಪೂಟ್ ಖರಾಬ್ ಜಮೀನು ಇದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯಿದೆ, 1964ರ ಕಲಂ 67ರಂತೆ ಸರ್ಕಾರದ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು ಹಾಗೂ ಪ್ರಸ್ತುತ ಭೂ ಪರಿವರ್ತನೆ ಒಳಪಟ್ಟಿರುವ ಸ.ನಂ. ಜಮೀನಿನಲ್ಲಿ 'ಬಿ' ಖರಾಬು ಜಮೀನಿನಲ್ಲಿ ಇದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿರಿಸಲಾಗಿದೆ ಎಂದು ಪರಿಗಣಿಸಲಾಗಿದೆ. ಈ ವಿಸ್ತೀರ್ಣದ ಮೇಲೆ ಅರ್ಜಿದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ. ಈ ಬಿ ಖರಾಬಿನ ವಿಸ್ತೀರ್ಣದ ಹಕ್ಕು ಯಾವಾಗಲೂ ಸರ್ಕಾರಕ್ಕೆ ಸೇರಿರುತ್ತದೆ. ತಹಶೀಲ್ದಾರ್ ರವರು ಈ ಬಾಬು ಆರ್.ಟಿ.ಸಿಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.
8. ಸರ್ಕಾರದ ಆದೇಶ ಸಂಖ್ಯೆ ಪಿಡಬ್ಲ್ಯೂಡಿ 7556-665 ಆರ್ ಮತ್ತು 6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರದ ಸಂ.ಪಿ1/7(11)67 ದಿನಾಂಕ:1.1.1966ರಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದ ರಸ್ತೆಯ ಮಧ್ಯಭಾಗದಿಂದ 25 ಮೀಟರ್‌ಗಳ ಅಂತರವನ್ನು ಕಾದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.
9. ಅರ್ಜಿದಾರರು ನಗರ ಭೂ ಪರಿಮಿತಿ ಕಾಯಿದೆ 1976 ವಿಧಿ 6(1)ರ ಪ್ರಕಾರ ಸಕ್ಕಮ ಪ್ರಾಧಿಕಾರದಲ್ಲಿ ಘೋಷಣೆ ಪತ್ರವನ್ನು ಸಲ್ಲಿಸದಿದ್ದಲ್ಲಿ ಈಗ ತಕ್ಷಣ ಅಂತಹ ಘೋಷಣೆ ಪತ್ರವನ್ನು ಸಲ್ಲಿಸತಕ್ಕದ್ದು ಮತ್ತು ಈ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಭೂಪರಿಮಿತಿ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ.
10. ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕಾ ಘಟಕಗಳು ಹೊರದೂಡುವ ಹೊಗೆ, ಅನಿಲ ಇತರೆ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ / ಪರಿಸರ ಇಲಾಖೆಗಳ ಅನುಮತಿ ಹೊಂದಿರತಕ್ಕದ್ದು. ಹಾಗೂ ಉದ್ದಿಮೆ ಪ್ರಾರಂಭಕ್ಕೂ ಮೊದಲು ಪರಿಸರ ಇಲಾಖೆಯಿಂದ ಸ್ಥಾಪನಾ ಸಮ್ಮತಿ ಪತ್ರ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು.
11. ಬಡಾವಣೆ ರೂಪು ರೇಷೆ ಮತ್ತು ನಕ್ಷೆಗೆ ಅನುಮೋದನೆ ನೀಡುವ ಪ್ರಾಧಿಕಾರವು ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳು ಪ್ರಾಧಿಕೃತ ನಿಯಮಗಳಿಗೆ ಅನುಗುಣವಾಗಿ ಇರುವ ಬಗ್ಗೆ ಮತ್ತು ಭೌತಿಕವಾಗಿ ಬಡಾವಣೆ ರಚನೆಯಾಗಿರುವ ಬಗ್ಗೆ ಖಚಿತ ಪಡಿಸಿಕೊಂಡು ನಿಯಮಗಳಂತೆ ಮಾರಾಟಕ್ಕೆ ನಿವೇಶನಗಳನ್ನು ಸದರಿ ಪ್ರಾಧಿಕಾರವು ಬಿಡುಗಡೆ ಪತ್ರ / ಅನುಮತಿ ಪತ್ರ ನೀಡತಕ್ಕದ್ದು. ಅನುಮತಿ ಪತ್ರವಿಲ್ಲದೇ ನಿವೇಶನ ಪರಭಾರೆ ನಿಷೇಧಿಸಿದೆ.
12. ಭೂ ಪರಿವರ್ತನೆ ಪತ್ರ, ಬಡಾವಣೆ ಅನುಮೋದನೆ ಪತ್ರ, ಅನುಮೋದಿತ ಬಡಾವಣೆ ನಕ್ಷೆ ಹಾಗೂ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಶಾಸನಾತ್ಮಕವಾಗಿ ರಚನೆಯಾಗಿರುವ ಬಗ್ಗೆ ನೀಡಿದ ಪತ್ರಗಳನ್ನು ಹಾಜರುಪಡಿಸಿ ನಿವೇಶನಗಳನ್ನು ನೋಂದಾವಣೆ ಮಾಡಿಕೊಳ್ಳತಕ್ಕದ್ದು.
13. ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶ ಯಾವುದೇ ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 96ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಅಲ್ಲದೆ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೆ ಕಡವಲು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂಕಂದಾಯ ಬಾಕಿ ಎಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು.
14. ಪ್ರಸ್ತಾಪಿತ ಜಮೀನಿನ ಮಧ್ಯದಲ್ಲಿ ಹಾದು ಹೋಗಿರುವ ಹೈಟೆನ್ಸ್ ವೈರ್ ಪ್ರದೇಶ ಹಾಗೂ ಅದಕ್ಕೆ ಅಗತ್ಯವಾಗಿ ಕಾಯ್ದಿರಿಸುವ ಷರತ್ತಿಗೆ ಬಳಪಡಿಸಿದೆ ಹಾಗೂ ನಗರ ಯೋಜನಾ ಇಲಾಖೆಯಲ್ಲಿ ವಿನ್ಯಾಸ ನಕ್ಷೆ ಅನುಮೋದಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆದು ನಂತರ ವಿನ್ಯಾಸ ನಕ್ಷೆ ಅನುಮೋದಿಸಬೇಕು.



15. ಪ್ರಸ್ತಾವಿತ ಜಮೀನಿನ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ಹಾಗೂ ಇತರ ಸಾರ್ವಜನಿಕ ರಸ್ತೆ ಹಾಗೂ ಇತರೆ ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನನ್ನು ಕಾಯ್ದಿರಿಸಿದ್ದಲ್ಲಿ, ಸದರಿ ಪ್ರದೇಶವನ್ನು ಆ ಉದ್ದೇಶಕ್ಕೆ ಕಾಯ್ದಿರಿಸತಕ್ಕದ್ದು.
16. ಲಭ್ಯವಿರುವ ದಾಖಲೆಗಳನ್ನಾಧರಿಸಿ ಈ ಭೂಪರಿವರ್ತನೆಯ ಆದೇಶ ನೀಡಲಾಗಿದೆ. ಈ ಭೂಮಿಗೆ ಸಂಬಂಧಿಸಿದಂತೆ ಭೂ ಮಾಲೀಕತ್ವದ ತೊಡಕುಗಳಾಗಿ(Title of The land) ಕಾನೂನಾತ್ಮಕ ತೊಡಕುಗಳಾಗಿ ಕಂಡುಬಂದಲ್ಲಿ ಈ ಆದೇಶ ತಾನಾಗಿಯೇ ರದ್ದಾಗುವ ಷರತ್ತಿಗೊಳಪಡಿಸಿ ಭೂಪರಿವರ್ತನೆ ಆದೇಶ ನೀಡಲಾಗಿದೆ.
17. ಅರ್ಜಿದಾರರು ಭೂಪರಿವರ್ತನೆಗೆ ಸಲ್ಲಿಸಿರುವ ದಾಖಲೆಗಳು ಸುಳ್ಳಾಗಿದ್ದಲ್ಲಿ ಹಾಗೂ ಸೃಷ್ಟಿಸಿ ನೀಡಿದ ದಾಖಲೆಗಳಾಗಿದ್ದಲ್ಲಿ, ಭೂಪರಿವರ್ತನೆ ಆದೇಶ ತಾನಾಗಿಯೇ ರದ್ದಾಗುತ್ತದೆ.
18. ಪ್ರಸ್ತಾವಿತ ಜಮೀನು ಜಿಲ್ಲಾ ಮುಖ್ಯ ರಸ್ತೆಗೆ ಹೊಂದಿಕೊಂಡಿರುವುದರಿಂದ, ಹೆದ್ದಾರಿ ನಿಯಮಾವಳಿಯನ್ವಯ ರಸ್ತೆ ವಿಸ್ತರಣೆಗಾಗಿ ಬಿಡಬೇಕಾದ ಜಾಗವನ್ನು ಕಾಯ್ದಿರಿಸತಕ್ಕದ್ದು..
19. ಸವೆ ನಂ 306/4 ರಲ್ಲಿ 0.14.08 ಜಮೀನಿಗೆ 0.9ಮೀ ಅಗಲದ ಸಗ್ರಾಮ ರಸ್ತೆಯಿಂದ ಸಂಪರ್ಕವಿರುತ್ತದೆ, ಸ.ನಂ 307/7ರ 02 ಎಕರೆ 22 ಗುಂಟೆ ಜಮೀನಿಗೆ ರಸ್ತೆ ಸಂಪರ್ಕವಿರುವುದಿಲ್ಲ, ಆದರೆ ಸದರಿ ಜಮೀನುಗಳಿಗೆ ಶ್ರೀ ಎನ್.ಎಂ ಮುದ್ದಪ್ಪ ರವರೇ ಮಾಲೀಕರಾಗಿರುವುದರಿಂದ ಎಲ್ಲಾ ಜಮೀನುಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸುವ ಷರತ್ತಿಗೆ ಒಳಪಟ್ಟಿದೆ.
20. ಈ ಎರಡು ಜಮೀನುಗಳನ್ನು ಭೂ ಪರಿವರ್ತನೆ ನಂತರ ಪ್ರತ್ಯೇಕವಾಗಿ ಮಾಡಾಟ ಮಾಡುವುದಿಲ್ಲವೆಂಬ ಷರತ್ತಿಗೆ ಒಳಪಟ್ಟಿದೆ.

ಷೆಡ್ಯೂಲ್ ವಿವರ

ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 306/4 ರಲ್ಲಿ 0.14.08 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿರುವ ಭೂ ಪರಿವರ್ತಿತ ಜಮೀನಿಗೆ ಚಕ್ಕುಬಂದಿ

ಸ.ನಂ.	ವಿಸ್ತೀರ್ಣ	ಪೂರ್ವಕ್ಕೆ	ಪಶ್ಚಿಮಕ್ಕೆ	ಉತ್ತರಕ್ಕೆ	ದಕ್ಷಿಣಕ್ಕೆ
306/4	0.14.08	ಲಾ.ಸ.ನಂ 307	ರಸ್ತೆ	ಲಾ.ಹಿ.ನಂ 1	ಲಾ.ಹಿ.ನಂ 3

ಕ.ಟಿ.ಆ.ಮೇ

ಜಿಲ್ಲಾಧಿಕಾರಿಗಳ ಪರವಾಗಿ

ಮೈಸೂರು ಜಿಲ್ಲೆ, ಮೈಸೂರು

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಿದೆ.

1. ತಹಶೀಲ್ದಾರ್, ಮೈಸೂರು ತಾಲ್ಲೂಕುರವರಿಗೆ ಮೂಲ ಕಡತ ಹಾಗೂ ಚಲನ್‌ನೊಂದಿಗೆ ಅಗತ್ಯ ಕ್ರಮದ ಬಗ್ಗೆ ಕಳುಹಿಸುತ್ತಾ, ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂ. ಭೂಪರಿವರ್ತನೆಯಾಗಿದೆ ಎಂದು ಸಂಬಂಧಪಟ್ಟ ಆರ್.ಟಿ.ಸಿ ಯಲ್ಲಿ ನಮೂದಿಸತಕ್ಕದ್ದು. ಪಕ್ಕಾ ಪೋಡಿ ದುರಸ್ತಿಗೆ ಮೊದಲು ಬಡಾವಣೆ ನಕ್ಷೆಗೆ ಅನುಮೋದನೆಯಾಗಿರಬೇಕು. ಮತ್ತು ಅನುಮೋದಿತ ನಕ್ಷೆಯಲ್ಲಿ ನಿವೇಶನದ ವಿಸ್ತೀರ್ಣವನ್ನು ಎ ಖರಾಬಿನಲ್ಲಿ ಮತ್ತು ರಸ್ತೆ / ಪಾರ್ಕ್ ಇತ್ಯಾದಿ ಉದ್ದೇಶಕ್ಕಾಗಿ ಬಿಟ್ಟಿರುವ ವಿಸ್ತೀರ್ಣವನ್ನು ಬಿ ಖರಾಬ್ ಎಂಬುದಾಗಿ ದುರಸ್ತಿಪಡಿಸುವುದು. ಅಲ್ಲದೇ ಈ ಜಮೀನಿಗೆ ಖಾತೆದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂಕಂದಾಯವನ್ನು ಕಡಿಮೆಗೊಳಿಸುವುದು. ಆರ್.ಟಿ.ಸಿ ಯಲ್ಲಿ ನಮೂದಿಸಿದ ಬಗ್ಗೆ ದಾಖಲಾತಿ ಪ್ರತಿಯೊಂದಿಗೆ ಈ ಕಛೇರಿಗೆ ವರದಿಯನ್ನು ಸಲ್ಲಿಸತಕ್ಕದ್ದು.
2. ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಇವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ
3. ಉಪ ನೋಂದಣಾಧಿಕಾರಿಗಳು ಮೈಸೂರು ಉತ್ತರ / ಪಶ್ಚಿಮ ರವರಿಗೆ ಕಳುಹಿಸುತ್ತಾ ಭೂ ಪರಿವರ್ತನ ಪತ್ರ, ಬಡಾವಣೆ ಅನುಮೋದನೆ ಪತ್ರ, ಅನುಮೋದಿತ ಬಡಾವಣೆ ನಕ್ಷೆ ಹಾಗೂ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ನೀಡಿದ ಪತ್ರಗಳನ್ನು ಹಾಜರುಪಡಿಸಿದಲ್ಲಿ ಮಾತ್ರ ನಿವೇಶನಗಳನ್ನು ನೋಂದಾಯಿಸಲು ಕ್ರಮವಹಿಸಲು ಸೂಚಿಸಿದೆ.
4. ಜಿಲ್ಲಾಧಿಕಾರಿಗಳ ಭೂ ಮಾಪನ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕರು, ಮೈಸೂರುರವರಿಗೆ
5. ಶ್ರೀ ಎನ್.ಎಂ.ಮುದ್ದಪ್ಪ ಬಿನ್ ಎನ್.ಎಸ್ ಮುತ್ತಣ್ಣ, ಸಿದ್ದಲಿಂಗಪುರ ಗ್ರಾಮ, ಕುಶಲನಗರ ಹೋಬಳಿ, ಸೋಮವಾರಪೇಟೆ ತಾಲ್ಲೂಕು ಇವರಿಗೆ ನೋಂದಾಯಿತ ಅಂಚೆ ಮೂಲಕ,
6. ಹೆಚ್ಚಿನ ಪ್ರತಿ

ಜಿಲ್ಲಾಧಿಕಾರಿಗಳ ಪರವಾಗಿ

ಮೈಸೂರು ಜಿಲ್ಲೆ, ಮೈಸೂರು



ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ, ಮೈಸೂರು-570005

Office of the Deputy Commissioner, Mysore District, Mysore-570005
ದೂರವಾಣಿ ಸಂ:0821-2424079 ಫ್ಯಾಕ್ಸ್ ಸಂ:2429012 & 2428383 E-Mail:-deo.mysore@gmail.com

ನಂ. ಎ.ಎಲ್.ಎನ್ (1) ಸಿ.ಆರ್. 23/ 2016-17

ದಿನಾಂಕ: 02/3/17

ಅಧಿಕೃತ ಜ್ಞಾಪನ

ವಿಷಯ:- ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 307/7 ರಲ್ಲಿ 2.22 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿ ಶ್ರೀ ಎನ್.ಎಂ.ಮುದ್ದಪ್ಪ ಬಿನ್ ಎನ್.ಎಸ್ ಮುತ್ತಣ್ಣ, ಸಿದ್ದಲಿಂಗಪುರ ಗ್ರಾಮ, ಕುಶಲನಗರ ಹೋಬಳಿ, ಸೋಮವಾರಪೇಟೆ ತಾಲ್ಲೂಕು ರವರು ಸಲ್ಲಿಸಿರುವ ಅರ್ಜಿ ದಿನಾಂಕ: 22.04.2017



1. ತಹಶೀಲ್ದಾರ್, ಮೈಸೂರು ತಾಲ್ಲೂಕು ರವರ ವರದಿ ಸಂಖ್ಯೆ ಎ.ಎಲ್.ಎನ್. (ಇ)ಪಿ.ಆರ್ 10/2016-17 ದಿನಾಂಕ: 03.07.2016
2. ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ರವರ ಅಭಿಪ್ರಾಯ ಸಂಖ್ಯೆ: ಮೈನಪ್ರಾ:ನಯೋಶಾ:ಭೂಪ:176:2016-17 ದಿನಾಂಕ: 04.11.2016
3. ಭೂ ಪರಿವರ್ತನಾ ಶುಲ್ಕ ರೂ.83343 ಮತ್ತು ಪೋಡಿ ಶುಲ್ಕ ರೂ.55 ಒಟ್ಟು 83398.00 ಗಳನ್ನು ಚಲನ್ ನಂ.762 ಮತ್ತು 762 ದಿನಾಂಕ: 13.02.2017 ರಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಪ್ರಧಾನ ಶಾಖೆ, ಮೈಸೂರು ಬ್ಯಾಂಕಿನಲ್ಲಿ ಅರ್ಜಿದಾರರು ಜಮಾ ಮಾಡಿ ಹಾಜರು ಪಡಿಸಿರುವ ಚಲನ್

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2), 95(4) ಮತ್ತು 95(7)ರ ಷರತ್ತುಗಳು ಹಾಗೂ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಕರ್ನಾಟಕ ಭೂ ಕಂದಾಯ ಕಾಯ್ದೆ ನಿಯಮಗಳು 1966ರ, 1994ರ (ತಿದ್ದುಪಡಿ) ನಿಯಮ 107(1)ರಂತೆ ಪರಿವರ್ತನಾ ಶುಲ್ಕ ಎಕರೆಗೆ ರೂ ಮೂವತ್ತೆರಡು ಸಾವಿರದ ಆರು ನೂರ ಎಂಭತ್ತ ನಾಲ್ಕು ರೂಗಳಂತೆ ಭೂಪರಿವರ್ತನಾ ಶುಲ್ಕ ಎಂಭತ್ತ ಮೂರು ಸಾವಿರದ ಮೂನ್ನೂರ ನಲವತ್ತ ಮೂರು ಹಾಗೂ ಪೋಡಿ ಶುಲ್ಕ ಐವತ್ತೈದು ರೂಗಳನ್ನು ಉಲ್ಲೇಖ (3)ರಂತೆ ಸರ್ಕಾರದ ಲೆಕ್ಕಶೀರ್ಷಿಕೆಗೆ ಜಮಾ ಮಾಡಿರುವ ಮೇರೆಗೆ ಶ್ರೀ ಎನ್.ಎಂ.ಮುದ್ದಪ್ಪ ಬಿನ್ ಎನ್.ಎಸ್ ಮುತ್ತಣ್ಣ, ಸಿದ್ದಲಿಂಗಪುರ ಗ್ರಾಮ, ಕುಶಲನಗರ ಹೋಬಳಿ, ಸೋಮವಾರಪೇಟೆ ತಾಲ್ಲೂಕು ರವರ ಅರ್ಜಿಯನ್ನು ಪರಿಗಣಿಸಿ ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 307/7 ರಲ್ಲಿ 2.22 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆಗೆ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ.

1. ಈ ಆದೇಶವು ಆದೇಶ ಹೊರಡಿಸಿದ ದಿನಾಂಕದಿಂದ 2 ವರ್ಷಗಳ ವರೆಗೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯೊಳಗೆ ಬಡಾವಣೆ ನಕ್ಷೆ ಅನುಮೋದನೆ ಪಡೆದುಕೊಂಡು ಉದ್ದೇಶಿತ ಉದ್ದೇಶಕ್ಕಾಗಿ ಬಳಸತಕ್ಕದ್ದು.
2. ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕೆ ಉಪಯೋಗಿಸಿಕೊಳ್ಳುವುದು ಸಕ್ಷಮ ಪ್ರಾಧಿಕಾರವಾದ ಬಿ.ಎಮ್.ಐ.ಸಿ.ಎ.ಪಿ.ಎ/ನಗರಾಭಿವೃದ್ಧಿ ಪ್ರಾಧಿಕಾರ / ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗಳಿಂದ ಮಂಜೂರಾತಿ ಪಡೆಯದ ಹೊರತು ಈ ಆದೇಶವು ಅನುಭವದಾರರಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.
3. ಈ ಭೂ ಪರಿವರ್ತಿತ ಜಮೀನನ್ನು ವಸತಿ ಉದ್ದೇಶಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಪೂರ್ವಾನುಮತಿ ಇಲ್ಲದೆ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು
4. ಈ ಜಮೀನಿನಲ್ಲಿ ರಚಿಸಲು ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರವಾನಗಿ ಇತ್ಯಾದಿಗಳನ್ನು (ಪ್ರಾಧಿಕಾರ / ನಗರ ಪಾಲಿಕೆ ಇತ್ಯಾದಿ) ರವರಿಂದ ಅನುಮೋದಿಸಿಕೊಂಡು ಅನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನನ್ನು ಲೇಔಟ್ ಪ್ಲಾನಿಗೆ ಅನುಮೋದನೆ ಪಡೆಯದೆ ಪರಭಾರೆ ಮಾಡಕೂಡದು



5. ಇತರೆ ಅವಶ್ಯವಾದ ರಸ್ತೆ ಜಾಗ, ರಸ್ತೆ ಮಾರ್ಚ್, ಖಾಲಿ ಜಾಗ ಇತ್ಯಾದಿಗಳನ್ನು ನಗರಾಭಿವೃದ್ಧಿ ಪ್ರಾಧಿಕಾರ / ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ / ಇತ್ಯಾದಿ ರವರಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟ ಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು.
6. ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರೀಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಆರೋಗ್ಯ ನೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯಾ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.
ಈ ಜಮೀನಿಗೆ ತಾಕು ಪೂಟ್ ಖರಾಬ್ ಜಮೀನು ಇದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯಿದೆ, 1964ರ ಕಲಂ 67ರಂತೆ ಸರ್ಕಾರದ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು ಹಾಗೂ ಪ್ರಸ್ತುತ ಭೂ ಪರಿವರ್ತನೆ ಒಳಪಟ್ಟಿರುವ ಸ.ನಂ. ಜಮೀನಿನಲ್ಲಿ 'ಬಿ' ಖರಾಬು ಜಮೀನಿನಲ್ಲಿ ಇದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿರಿಸಲಾಗಿದೆ ಎಂದು ಪರಿಗಣಿಸಲಾಗಿದೆ. ಈ ವಿಸ್ತೀರ್ಣದ ಮೇಲೆ ಅರ್ಜಿದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ. ಈ ಬಿ ಖರಾಬಿನ ವಿಸ್ತೀರ್ಣದ ಹಕ್ಕು ಯಾವಾಗಲೂ ಸರ್ಕಾರಕ್ಕೆ ಸೇರಿರುತ್ತದೆ. ತಹಶೀಲ್ದಾರ್ ರವರು ಈ ಬಾಬು ಆರ್.ಟಿ.ಸಿಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.
8. ಸರ್ಕಾರದ ಆದೇಶ ಸಂಖ್ಯೆ ಪಿಡಬ್ಲ್ಯೂಡಿ 7556-665 ಆರ್ ಮತ್ತು 6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರದ ಸಂ.ಪಿ1/7(11)67 ದಿನಾಂಕ:1.1.1966ರಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದ ರಸ್ತೆಯ ಮಧ್ಯಭಾಗದಿಂದ 25 ಮೀಟರ್‌ಗಳ ಅಂತರವನ್ನು ಕಾದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.
9. ಅರ್ಜಿದಾರರು ನಗರ ಭೂ ಪರಿಮಿತಿ ಕಾಯಿದೆ 1976 ವಿಧಿ 6(1)ರ ಪ್ರಕಾರ ಸಕ್ಷಮ ಪ್ರಾಧಿಕಾರದಲ್ಲಿ ಘೋಷಣೆ ಪತ್ರವನ್ನು ಸಲ್ಲಿಸದಿದ್ದಲ್ಲಿ ಈಗ ತಕ್ಷಣ ಅಂತಹ ಘೋಷಣೆ ಪತ್ರವನ್ನು ಸಲ್ಲಿಸತಕ್ಕದ್ದು ಮತ್ತು ಈ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಭೂಪರಿಮಿತಿ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ.
10. ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕಾ ಘಟಕಗಳು ಹೊರದೂಡುವ ಹೊಗೆ, ಅನಿಲ ಇತರೆ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ / ಪರಿಸರ ಇಲಾಖೆಗಳ ಅನುಮತಿ ಹೊಂದಿರತಕ್ಕದ್ದು. ಹಾಗೂ ಉದ್ದಿಮೆ ಪ್ರಾರಂಭಕ್ಕೂ ಮೊದಲು ಪರಿಸರ ಇಲಾಖೆಯಿಂದ ಸ್ಥಾಪನಾ ಸಮ್ಮತಿ ಪತ್ರ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು.
11. ಬಡಾವಣೆ ರೂಪು ರೇಷೆ ಮತ್ತು ನಕ್ಷೆಗೆ ಅನುಮೋದನೆ ನೀಡುವ ಪ್ರಾಧಿಕಾರವು ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳು ಪ್ರಾಧಿಕೃತ ನಿಯಮಗಳಿಗೆ ಅನುಗುಣವಾಗಿ ಇರುವ ಬಗ್ಗೆ ಮತ್ತು ಭೌತಿಕವಾಗಿ ಬಡಾವಣೆ ರಚನೆಯಾಗಿರುವ ಬಗ್ಗೆ ಖಚಿತ ಪಡಿಸಿಕೊಂಡು ನಿಯಮಗಳಂತೆ ಮಾರಾಟಕ್ಕೆ ನಿವೇಶನಗಳನ್ನು ಸದರಿ ಪ್ರಾಧಿಕಾರವು ಬಿಡುಗಡೆ ಪತ್ರ / ಅನುಮತಿ ಪತ್ರ ನೀಡತಕ್ಕದ್ದು. ಅನುಮತಿ ಪತ್ರವಿಲ್ಲದೇ ನಿವೇಶನ ಪರಭಾರೆ ನಿಷೇಧಿಸಿದೆ.
12. ಭೂ ಪರಿವರ್ತನೆ ಪತ್ರ, ಬಡಾವಣೆ ಅನುಮೋದನೆ ಪತ್ರ, ಅನುಮೋದಿತ ಬಡಾವಣೆ ನಕ್ಷೆ ಹಾಗೂ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಶಾಸನಾತ್ಮಕವಾಗಿ ರಚನೆಯಾಗಿರುವ ಬಗ್ಗೆ ನೀಡಿದ ಪತ್ರಗಳನ್ನು ಹಾಜರುಪಡಿಸಿ ನಿವೇಶನಗಳನ್ನು ನೊಂದಾವಣೆ ಮಾಡಿಕೊಳ್ಳತಕ್ಕದ್ದು.
13. ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶ ಯಾವುದೇ ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 96ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಅಲ್ಲದೆ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೆ ಕೆಡವಲು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂಕಂದಾಯ ಬಾಕಿ ಎಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು.
14. ಪ್ರಸ್ತಾಪಿತ ಜಮೀನಿನ ಮಧ್ಯದಲ್ಲಿ ಹಾದು ಹೋಗಿರುವ ಹೈಟೆನ್ಸ್ ವೈರ್ ಪ್ರದೇಶ ಹಾಗೂ ಅದಕ್ಕೆ ಅಗತ್ಯವಾಗಿ ಕಾಯ್ದಿರಿಸುವ ಷರತ್ತಿಗೆ ಬಳಪಡಿಸಿದೆ ಹಾಗೂ ನಗರ ಯೋಜನಾ ಇಲಾಖೆಯಲ್ಲಿ ವಿನ್ಯಾಸ ನಕ್ಷೆ ಅನುಮೋದಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆದು ನಂತರ ವಿನ್ಯಾಸ ನಕ್ಷೆ ಅನುಮೋದಿಸಬೇಕು.

15. ಪ್ರಸ್ತಾಪಿತ ಜಮೀನಿನ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ಹಾಗೂ ಇತರ ಸಾರ್ವಜನಿಕ ರಸ್ತೆ ಹಾಗೂ ಇತರೆ ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನನ್ನು ಕಾಯ್ದಿರಿಸಿದ್ದಲ್ಲಿ, ಸದರಿ ಪ್ರದೇಶವನ್ನು ಆ ಉದ್ದೇಶಕ್ಕೆ ಕಾಯ್ದಿರಿಸತಕ್ಕದ್ದು.
16. ಲಭ್ಯವಿರುವ ದಾಖಲೆಗಳನ್ನಾಧರಿಸಿ ಈ ಭೂಪರಿವರ್ತನೆಯ ಆದೇಶ ನೀಡಲಾಗಿದೆ. ಈ ಭೂಮಿಗೆ ಸಂಬಂಧಿಸಿದಂತೆ ಭೂ ಮಾಲೀಕತ್ವದ ತೊಡಕುಗಳಾಗಲಿ(Title of The land) ಕಾನೂನಾತ್ಮಕ ತೊಡಕುಗಳಾಗಲಿ ಕಂಡುಬಂದಲ್ಲಿ ಈ ಆದೇಶ ತಾನಾಗಿಯೇ ರದ್ದಾಗುವ ಷರತ್ತಿಗೊಳಪಡಿಸಿ ಭೂಪರಿವರ್ತನೆ ಆದೇಶ ನೀಡಲಾಗಿದೆ.
17. ಅರ್ಜಿದಾರರು ಭೂಪರಿವರ್ತನೆಗೆ ಸಲ್ಲಿಸಿರುವ ದಾಖಲೆಗಳು ಸುಳ್ಳಾಗಿದ್ದಲ್ಲಿ ಹಾಗೂ ಸೃಷ್ಟಿಸಿ ನೀಡಿದ ದಾಖಲೆಗಳಾಗಿದ್ದಲ್ಲಿ, ಭೂಪರಿವರ್ತನೆ ಆದೇಶ ತಾನಾಗಿಯೇ ರದ್ದಾಗುತ್ತದೆ.

ಷೆಡ್ಯೂಲ್ ವಿವರ

ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 307/7 ರಲ್ಲಿ 2.22 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿರುವ ಭೂ ಪರಿವರ್ತಕ ಜಮೀನಿಗೆ

ಚಿಕ್ಕುಬಂದಿ

ಸ.ನಂ.	ವಿಸ್ತೀರ್ಣ	ಪೂರ್ವಕ್ಕೆ	ಪಶ್ಚಿಮಕ್ಕೆ	ಉತ್ತರಕ್ಕೆ	ದಕ್ಷಿಣಕ್ಕೆ
307/7	2.22	ಲಾ.ಹಿ.ನಂ 2	ಲಾ.ಸ.ನಂ 306	ಲಾ.ಹಿ.ನಂ 1	ಲಾ.ಸ.ನಂ 308

ಕ.ಟಿ.ಆ.ಮೇ

(ಶುಂ/-)
ಜಿಲ್ಲಾಧಿಕಾರಿಗಳ ಪರವಾಗಿ
ಮೈಸೂರು ಜಿಲ್ಲೆ, ಮೈಸೂರು

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಿದೆ.

1. ತಪಶೀಲ್ದಾರ್, ಮೈಸೂರು ತಾಲ್ಲೂಕುರವರಿಗೆ ಮೂಲ ಕಡತ ಹಾಗೂ ಚಲನ್‌ನೊಂದಿಗೆ ಅಗತ್ಯ ಕ್ರಮದ ಬಗ್ಗೆ ಕಳುಹಿಸುತ್ತಾ, ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂ. ಭೂಪರಿವರ್ತನೆಯಾಗಿದೆ ಎಂದು ಸಂಬಂಧಪಟ್ಟ ಆರ್.ಟಿ.ಸಿ ಯಲ್ಲಿ ನಮೂದಿಸತಕ್ಕದ್ದು. ಪಕ್ಕಾ ಪೋಡಿ ದುರಸ್ತಿಗೆ ಮೊದಲು ಬಡಾವಣೆ ನಕ್ಷೆಗೆ ಅನುಮೋದನೆಯಾಗಿರಬೇಕು. ಮತ್ತು ಅನುಮೋದಿತ ನಕ್ಷೆಯಲ್ಲಿ ನಿವೇಶನದ ವಿಸ್ತೀರ್ಣವನ್ನು ಎ ಖರಾಬಿನಲ್ಲಿ ಮತ್ತು ರಸ್ತೆ / ಪಾರ್ಕ್ ಇತ್ಯಾದಿ ಉದ್ದೇಶಕ್ಕಾಗಿ ಬಿಟ್ಟಿರುವ ವಿಸ್ತೀರ್ಣವನ್ನು ಬಿ ಖರಾಬ್ ಎಂಬುದಾಗಿ ದುರಸ್ತಿಪಡಿಸುವುದು. ಅಲ್ಲದೇ ಈ ಜಮೀನಿಗೆ ಖಾತೆದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂಕಂದಾಯವನ್ನು ಕಡಿಮೆಗೊಳಿಸುವುದು. ಆರ್.ಟಿ.ಸಿ ಯಲ್ಲಿ ನಮೂದಿಸಿದ ಬಗ್ಗೆ ದಾಖಲಾತಿ ಪ್ರತಿಯೊಂದಿಗೆ ಈ ಕಛೇರಿಗೆ ವರದಿಯನ್ನು ಸಲ್ಲಿಸತಕ್ಕದ್ದು.
2. ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಇವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ
3. ಉಪ ನೋಂದಣಾಧಿಕಾರಿಗಳು ಮೈಸೂರು ಉತ್ತರ / ಪಶ್ಚಿಮ ರವರಿಗೆ ಕಳುಹಿಸುತ್ತಾ ಭೂ ಪರಿವರ್ತನ ಪತ್ರ, ಬಡಾವಣೆ ಅನುಮೋದನೆ ಪತ್ರ, ಅನುಮೋದಿತ ಬಡಾವಣೆ ನಕ್ಷೆ ಹಾಗೂ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ನೀಡಿದ ಪತ್ರಗಳನ್ನು ಹಾಜರುಪಡಿಸಿದಲ್ಲಿ ಮಾತ್ರ ನಿವೇಶನಗಳನ್ನು ನೋಂದಾಯಿಸಲು ಕ್ರಮವಹಿಸಲು ಸೂಚಿಸಿದೆ.
4. ಜಿಲ್ಲಾಧಿಕಾರಿಗಳ ಭೂ ಮಾಪನ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕರು, ಮೈಸೂರುರವರಿಗೆ
5. ಶ್ರೀ ಎನ್.ಎಂ.ಮುದ್ದಪ್ಪ ಬಿನ್ ಎನ್.ಎಸ್ ಮುತ್ತಣ್ಣ, ಸಿದ್ದಲಿಂಗಪುರ ಗ್ರಾಮ, ಕುಶಲನಗರ ಹೋಬಳಿ, ಸೋಮವಾರಪೇಟೆ ತಾಲ್ಲೂಕು ಇವರಿಗೆ ನೋಂದಾಯಿತ ಅಂಚೆ ಮೂಲಕ,
6. ಹೆಚ್ಚಿನ ಪ್ರತಿ

ಜಿಲ್ಲಾಧಿಕಾರಿಗಳ ಪರವಾಗಿ
ಮೈಸೂರು ಜಿಲ್ಲೆ, ಮೈಸೂರು



ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ, ಮೈಸೂರು
Office Of the Deputy Commissioner, Mysuru District, Mysuru

ದೂರವಾಣಿ ಸಂಖ್ಯೆ 0821-2424079, ಫ್ಯಾಕ್ಸ್ ಸಂಖ್ಯೆ:2429012 & 2428383 E-Mail:-deo.mysore@gmail.com

ನಂ.ಎ.ಎಲ್.ಎನ್.(1) ಸಿ.ಆರ್. 606/2017 (23480)

ದಿನಾಂಕ: 12.2.2018

ಅಧಿಕೃತ ಜ್ಞಾಪನ

ವಿಷಯ:- ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 307/2 ರಲ್ಲಿ 1.19 ಎಕರೆ, ಸ.ನಂ.307/3 ರಲ್ಲಿ 0.21 ಎಕರೆ ಮತ್ತು ಸ.ನಂ.307/4 ರಲ್ಲಿ 2.00 ಎಕರೆ ಒಟ್ಟು 4.00 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಕೋರಿ ಶ್ರೀ ಎನ್.ಎಂ.ಮುತ್ತಪ್ಪ ಬಿನ್ ಲೇ.ಎನ್.ಎಸ್. ಮುತ್ತಣ್ಣ, ನಂ.126, 2ನೇ ಮುಖ್ಯರಸ್ತೆ, ಬಿ.ಹೆಚ್.ಇ.ಎಲ್ ಬಡಾವಣೆ, ರಾಜರಾಜೇಶ್ವರಿನಗರ, ಬೆಂಗಳೂರು ರವರು ಸಲ್ಲಿಸಿರುವ ಅರ್ಜಿ ದಿನಾಂಕ:15.05.2017

- ಉಲ್ಲೇಖ:-
1. ತಹಶೀಲ್ದಾರ್, ಮೈಸೂರು ತಾಲ್ಲೂಕು ರವರ ವರದಿ ಸಂಖ್ಯೆ ಎ.ಎಲ್.ಎನ್.ಪಿ.ಆರ್. 23/2017-18(ಇ) ದಿನಾಂಕ: 31.08.2017
 2. ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ರವರ ವರದಿ ಸಂಖ್ಯೆ: ರವರ ಅಭಿಪ್ರಾಯ ಸಂಖ್ಯೆ ಭೂ.ಪ/279//2017-18ದಿನಾಂಕ:01.08.2017
 3. ಭೂ ಪರಿವರ್ತನಾ ಶುಲ್ಕ ರೂ.130734.00, ದಂಡ ಶುಲ್ಕ 0.00 ಚಲನ್ ನಂ.180, ಪೋಡಿ ಶುಲ್ಕ ರೂ.110.00 ಚಲನ್ ಸಂ.189 ದಿನಾಂಕ:22.12.2017ರಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಪ್ರಧಾನ ಶಾಖೆ, ಮೈಸೂರು ಬ್ಯಾಂಕಿನಲ್ಲಿ ಅರ್ಜಿದಾರರು ಜಮಾ ಮಾಡಿ ಹಾಜರು ಪಡಿಸಿರುವ ಚಲನ್

a*****



ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2), 95(4) ಮತ್ತು 95(7)ರ ಷರತ್ತುಗಳು ಹಾಗೂ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಕರ್ನಾಟಕ ಭೂ ಕಂದಾಯ ಕಾಯ್ದೆ ನಿಯಮಗಳು 1966ರ , 1994aರ (ತಿದ್ದುಪಡಿ) ನಿಯಮ 107(1)ರಂತೆ ಪರಿವರ್ತನಾ ಶುಲ್ಕ ಎಕರೆ ಒಂದಕ್ಕೆ ರೂ. ಮೂವತ್ತೆರಡು ಸಾವಿರದ ಆರು ನೂರ ಎಂಭತ್ತನಾಲ್ಕು (ವಸತಿ) / ಅರವತ್ತೆರಡು ಸಾವಿರದ ಮೂರು ನೂರ ಅರವತ್ತೇಳು (ವಾಣಿಜ್ಯ / ಕೈಗಾರಿಕೆ) ರಂತೆ ಅರ್ಜಿದಾರರು ಉಲ್ಲೇಖ (3) ರಲ್ಲಿ ನಮೂದಿಸಿರುವಂತೆ ಹಣವನ್ನು ಜಮಾ ಮಾಡಿದ ಮೇರೆಗೆ ಶ್ರೀ ಎನ್.ಎಂ.ಮುತ್ತಪ್ಪ ಬಿನ್ ಲೇ.ಎನ್.ಎಸ್. ಮುತ್ತಣ್ಣ, ನಂ.126, 2ನೇ ಮುಖ್ಯರಸ್ತೆ, ಬಿ.ಹೆಚ್.ಇ.ಎಲ್ ಬಡಾವಣೆ, ರಾಜರಾಜೇಶ್ವರಿನಗರ, ಬೆಂಗಳೂರುರವರ ಅರ್ಜಿಯನ್ನು ಪರಿಗಣಿಸಿ, ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 307/2 ರಲ್ಲಿ 1.19 ಎಕರೆ, ಸ.ನಂ.307/3 ರಲ್ಲಿ 0.21 ಎಕರೆ ಮತ್ತು ಸ.ನಂ.307/4 ರಲ್ಲಿ 2.00 ಎಕರೆ ಒಟ್ಟು 4.00 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ.

1. ಈ ಆದೇಶ ಹೊರಡಿಸಿದ ದಿನಾಂಕದಿಂದ 2 ವರ್ಷಗಳವರೆಗೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯೊಳಗೆ ಬಡಾವಣೆ ನಕ್ಷೆ ಅನುಮೋದನೆ ಪಡೆದುಕೊಂಡು ಉದ್ದೇಶಿತ ಉದ್ದೇಶಕ್ಕಾಗಿ ಬಳಸತಕ್ಕದ್ದು.
2. ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕೆ ಉಪಯೋಗಿಸಿಕೊಳ್ಳಲು ಸಕ್ಷಮ ಪ್ರಾಧಿಕಾರವಾದ ನಗರಾಭಿವೃದ್ಧಿ ಪ್ರಾಧಿಕಾರ / ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯವರಿಂದ ಭೂ

ಪರಿವರ್ತನೆಗೆ ಮಂಜೂರಾಗಿರುವ ಉದ್ದೇಶಕ್ಕೆ ಬಡಾವಣೆ ನಕ್ಷೆ ಮಂಜೂರಾತಿ ಪಡೆಯದ ಹೊರತು ಈ ಆದೇಶವು ಅನುಭವದಾರರಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.

3. ಭೂ ಪರಿವರ್ತಿತ ಜಮೀನನ್ನು ವಸತಿ ಉದ್ದೇಶಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಪೂರ್ವಾನುಮತಿ ಇಲ್ಲದೆ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು.
4. ಈ ಜಮೀನಿನಲ್ಲಿ ರಚಿಸಲು ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರವಾನಿಗೆ ಇತ್ಯಾದಿಗಳನ್ನು ಸಂಬಂಧಪಟ್ಟ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ / ಗ್ರಾಮ ಪಂಚಾಯಿತಿ ಅಧಿಸೂಚಿತ ಪ್ರದೇಶ ಸಮಿತಿ, ಇತ್ಯಾದಿಯವರಿಂದ ಅನುಮೋದಿಸಿಕೊಂಡು ಅನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನನ್ನು ಲೇಔಟ್ ಪ್ಲಾನಿಗೆ ಅನುಮೋದನೆ ಪಡೆಯದೆ ಪರಿಭಾರೆ ಮಾಡಕೂಡದು.
5. ಇತರ ಅವಶ್ಯವಾದ ರಸ್ತೆ ಜಾಗ, ರಸ್ತೆ ಮಾರ್ಜಿನ್, ಖಾಲಿ ಜಾಗ ಇತ್ಯಾದಿಗಳನ್ನು ಸಂಬಂಧಪಟ್ಟ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ/ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ / ಇತ್ಯಾದಿಗಳಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟ ಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು.
6. ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರಿಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಆರೋಗ್ಯ ನೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.
7. ಈ ಜಮೀನಿಗೆ ತಾಕು ಫೋಟ್ ಖರಾಬ್ ಜಮೀನು ಇದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 67ರಂತೆ ಸರ್ಕಾರದ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು ಹಾಗೂ ಪ್ರಸ್ತುತ ಭೂ ಪರಿವರ್ತನೆಗೆ ಒಳಪಟ್ಟಿರುವ ಸ.ನಂ.ಜಮೀನಿನಲ್ಲಿ ಬಿ ಖರಾಬು ಜಮೀನು ಇದ್ದಲ್ಲಿ ಇದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿರಿಸಲಾಗಿದೆ. ಈ ವಿಸ್ತೀರ್ಣದ ಮೇಲೆ ಅರ್ಜಿದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ. ಈ ಬಿ ಖರಾಬಿನ ವಿಸ್ತೀರ್ಣದ ಹಕ್ಕು ಯಾವಾಗಲೂ ಸರ್ಕಾರಕ್ಕೆ ಸೇರಿರುತ್ತದೆ. ತಹಶೀಲ್ದಾರ್ ರವರು ಈ ಬಾಬು ಆರ್.ಟಿ.ಸಿ ಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.
8. ಸರ್ಕಾರದ ಆದೇಶ ಸಂಖ್ಯೆ ಪಿಡಬ್ಲ್ಯೂ ಡಿ 7556-665 ಆರ್ ಮತ್ತು 6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರದ ಸಂ.ಪಿ1/7(11)67 ದಿನಾಂಕ:01.01.1996ರಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 25 ಮೀಟರ್‌ಗಳ ಅಂತರವನ್ನು ಕಾಯ್ದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.
9. ಅರ್ಜಿದಾರರು ನಗರ ಭೂ ಪರಿಮಿತಿ ಕಾಯಿದೆ 1976ರ ವಿಧಿ 6(1)ರ ಪ್ರಕಾರ ಸಕ್ಷಮ ಪ್ರಾಧಿಕಾರದಲ್ಲಿ ಘೋಷಣೆ ಪತ್ರವನ್ನು ಸಲ್ಲಿಸದಿದ್ದಲ್ಲಿ ಈಗ ತಕ್ಷಣ ಅಂತಹ ಘೋಷಣೆ ಪತ್ರವನ್ನು ಸಲ್ಲಿಸತಕ್ಕದ್ದು, ಮತ್ತು ಈ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಭೂಪರಿಮಿತಿ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ.
10. ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕೆ ಘಟಕಗಳು ಹೊರದೂಡುವ ಹೊಗೆ, ಅನಿಲ ಇತರ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಹಾಗೂ ಕೈಗಾರಕಾ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ / ಪರಿಸರ ಇಲಾಖೆಗಳ ಅನುಮತಿ ಹೊಂದಿರತಕ್ಕದ್ದು.



11. ಬಡಾವಣೆ ರೂಪ ರೇಷೆ ಮತ್ತು ನಕ್ಷೆಗೆ ಅನುಮೋದನೆ ನೀಡುವ ಪ್ರಾಧಿಕಾರವು ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳು ಪ್ರಾಧಿಕೃತ ನಿಯಮಗಳಿಗೆ ಅನುಗುಣವಾಗಿ ಇರುವ ಬಗ್ಗೆ ಮತ್ತು ಭೌತಿಕವಾಗಿ ಬಡಾವಣೆ ರಚನೆಯಾಗಿರುವ ಬಗ್ಗೆ ಖಚಿತ ಪಡಿಸಿಕೊಂಡು ನಿಯಮಗಳಂತೆ ಮಾರಾಟಕ್ಕೆ ನಿವೇಶನಗಳನ್ನು ಸದರಿ ಪ್ರಾಧಿಕಾರವು ಬಿಡುಗಡೆ ಪತ್ರ / ಅನುಮತಿ ಪತ್ರ ನೀಡತಕ್ಕದ್ದು. ಅನುಮತಿ ಪತ್ರವಿಲ್ಲದೇ ನಿವೇಶನ ಪರಭಾರೆ ನಿಷೇಧಿಸಿದೆ.
12. ಭೂ ಪರಿವರ್ತನೆ ಪತ್ರ, ಬಡಾವಣೆ ಅನುಮೋದನೆ ಪತ್ರ, ಅನುಮೋದಿತ ಬಡಾವಣೆ ನಕ್ಷೆ ಹಾಗೂ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಶಾಸನಾತ್ಮಕವಾಗಿ ರಚನೆಯಾಗಿರುವ ಬಗ್ಗೆ ನೀಡಿದ ಪತ್ರಗಳನ್ನು ಹಾಜರುಪಡಿಸಿ ನಿವೇಶನಗಳನ್ನು ನೋಂದಾವಣೆ ಮಾಡಿಕೊಳ್ಳತಕ್ಕದ್ದು.
13. ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶ ಯಾವುದೇ ಸೂಚನೆ ನೀಡದ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 96ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ, ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೇ ಕೆಡವಲು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂ ಕಂದಾಯ ಬಾಕಿಯೆಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು.
14. ಪ್ರಸ್ತಾವಿತ ಜಮೀನಿನ ಮಧ್ಯದಲ್ಲಿ ಹಾದು ಹೋಗಿರುವ ಹೈಟೆನ್ಸನ್ ವೈರ್ ಪ್ರದೇಶ ಹಾಗೂ ಅದಕ್ಕೆ ಅಗತ್ಯವಾಗಿ ಕಾಯ್ದಿರಿಸಬೇಕಾದ ಸುರಕ್ಷಿತ (ಬಫರ್ ಜೋನ್) ಪ್ರದೇಶವನ್ನು ಅದೇ ಉದ್ದೇಶಕ್ಕೆ ಕಾಯ್ದಿರಿಸುವ ಷರತ್ತಿಗೆ ಒಳಪಡಿಸಿದ ಹಾಗೂ ನಗರ ಯೋಜನಾ ಇಲಾಖೆ ವಿನ್ಯಾಸ ನಕ್ಷೆ ಅನುಮೋದಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆದು ನಂತರ ವಿನ್ಯಾಸ ನಕ್ಷೆ ಅನುಮೋದಿಸಬೇಕು.
15. ಪ್ರಸ್ತಾವಿತ ಜಮೀನಿನ ಸಾರ್ವಜನಿಕ ರಸ್ತೆ ಹಾಗೂ ಇತರೆ ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನನ್ನು ಕಾಯ್ದಿರಿಸಿದ್ದಲ್ಲಿ, ಸದರಿ ಪ್ರದೇಶವನ್ನು ಆ ಉದ್ದೇಶಕ್ಕೆ ಕಾಯ್ದಿರಿಸತಕ್ಕದ್ದು.
16. ಲಭ್ಯವಿರುವ ದಾಖಲೆಗಳನ್ನಾಧರಿಸಿ ಈ ಭೂ ಪರಿವರ್ತನೆಯ ಆದೇಶ ನೀಡಲಾಗಿದೆ. ಈ ಭೂಮಿಗೆ ಸಂಬಂಧಿಸಿದಂತೆ ಭೂ ಮಾಲೀಕತ್ವದ ತೊಡಕುಗಳಾಗಲಿ (Title of the Land) ಕಾನೂನಾತ್ಮಕ ತೊಡಕುಗಳಾಗಲಿ ಕಂಡುಬಂದಲ್ಲಿ ಈ ಆದೇಶ ತಾನಾಗಿಯೇ ರದ್ದಾಗುವ ಷರತ್ತಿಗೊಳಪಡಿಸಿ ಭೂ ಪರಿವರ್ತನೆ ಆದೇಶ ನೀಡಲಾಗಿದೆ.
17. ಅರ್ಜಿದಾರರ ಭೂ ಪರಿವರ್ತನೆಗೆ ಸಲ್ಲಿಸಿರುವ ದಾಖಲೆಗಳು ಸುಳ್ಳಾಗಿದ್ದಲ್ಲಿ ಹಾಗೂ ಸೃಷ್ಟಿಸಿ ನೀಡಿದ ದಾಖಲೆಗಳಾಗಿದ್ದಲ್ಲಿ ಭೂ ಪರಿವರ್ತನೆ ಆದೇಶ ತಾನಾಗಿ ರದ್ದಾಗುತ್ತದೆ.

ಷೆಡ್ಯೂಲ್ ವಿವರ

ಮೈಸೂರು ಜಿಲ್ಲೆಯ ಮೈಸೂರು ತಾಲ್ಲೂಕು ಇಲವಾಲ ಹೋಬಳಿ ನಾಗವಾಲ ಗ್ರಾಮದ ಸ.ನಂ. 307/2 ರಲ್ಲಿ 1.19 ಎಕರೆ, ಸ.ನಂ.307/3 ರಲ್ಲಿ 0.21 ಎಕರೆ ಮತ್ತು ಸ.ನಂ.307/4 ರಲ್ಲಿ 2.00 ಎಕರೆ ಒಟ್ಟು 4.00 ಎಕರೆ ಜಮೀನನ್ನು ವ್ಯವಸಾಯೇತರ ವಸತಿ ಉದ್ದೇಶಕ್ಕೆ ಭೂ ಪರಿವರ್ತಿತ ಜಮೀನಿಗೆ ಚೆಕ್ ಬಂದಿ

ಸ.ನಂ.	ವಿಸ್ತೀರ್ಣ	ಪೂರ್ವಕ್ಕೆ	ಪಶ್ಚಿಮಕ್ಕೆ	ಉತ್ತರಕ್ಕೆ	ದಕ್ಷಿಣಕ್ಕೆ
307/2	1.19 ಎಕರೆ	ಲಾ.ಹಿ.ನಂ.3 ಮತ್ತು	ಲಾ.ಹಿ.ನಂ.1	ಹಳ್ಳ	ಲಾ.ಸ.ನಂ.2, 308
307/3	0.21 ಎಕರೆ	4	ಲಾ.ಹಿ.ನಂ.2	ಹಳ್ಳ	ಹಾಗೂ
		ಹಳ್ಳ ಹಾಗೂ			ಲಾ.ಹಿ.ನಂ.5
		ಲಾ.ಸ.ನಂ.296			ಲಾ.ಹಿ.ನಂ.4

ಕ.ಟಿ.ಆ.ಮೇ



ಜಿಲ್ಲಾಧಿಕಾರಿಗಳ ಪರವಾಗಿ
ಮೈಸೂರು ಜಿಲ್ಲೆ, ಮೈಸೂರು

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಿದೆ:-

1. ತಹಶೀಲ್ದಾರ್, ಮೈಸೂರು ತಾಲ್ಲೂಕುರವರಿಗೆ ಮೂಲ ಕಡತ ಹಾಗೂ ಚಲನ್ ನೊಂದಿಗೆ ಅಗತ್ಯ ಕ್ರಮದ ಬಗ್ಗೆ ಕಳುಹಿಸುತ್ತಾ, ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂ. ಭೂ ಪರಿವರ್ತನೆಯಾಗಿದೆ ಎಂದು ಸಂಬಂಧಪಟ್ಟ ಆರ್.ಟಿ.ಸಿ. ಯಲ್ಲಿ ನಮೂದಿಸತಕ್ಕದ್ದು. ಪಕ್ಕಾ ಪೋಡಿ ದುರಸ್ತಿಗೆ ಮೊದಲು ಬಡಾವಣೆ ನಕ್ಷೆಗೆ ಅನುಮೋದನೆಯಾಗಿರಬೇಕು. ಮತ್ತು ಅನುಮೋದಿತ ನಕ್ಷೆಯಲ್ಲಿ ನಿವೇಶನದ ವಿಸ್ತೀರ್ಣವನ್ನು ಎ ಖರಾಬಿನಲ್ಲಿ ಮತ್ತು ರಸ್ತೆ / ಪಾರ್ಕ್ ಇತ್ಯಾದಿ ಉದ್ದೇಶಕ್ಕಾಗಿ ಬಿಟ್ಟಿರುವ ವಿಸ್ತೀರ್ಣವನ್ನು ಬಿ ಖರಾಬ್ ಎಂಬುದಾಗಿ ದುರಸ್ತಿಪಡಿಸುವುದು. ಅಲ್ಲದೇ ಈ ಜಮೀನಿಗೆ ಖಾತೆದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂಕಂದಾಯವನ್ನು ಕಡಿಮೆಗೊಳಿಸುವುದು. ಆರ್.ಟಿ.ಸಿ ಯಲ್ಲಿ ನಮೂದಿಸಿದ ಬಗ್ಗೆ ದಾಖಲಾತಿ ಪ್ರತಿಯೊಂದಿಗೆ ಈ ಕಛೇರಿಗೆ ವರದಿಯನ್ನು ಸಲ್ಲಿಸತಕ್ಕದ್ದು.
2. ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಇವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ.
3. ಉಪ ನೋಂದಣಾಧಿಕಾರಿಗಳು, ಮೈಸೂರು ಪೂರ್ವ / ಪಶ್ಚಿಮ ರವರಿಗೆ ಕಳುಹಿಸುತ್ತಾ ಭೂ ಪರಿವರ್ತನ ಪತ್ರ, ಬಡಾವಣೆ ಅನುಮೋದನೆ ಪತ್ರ, ಅನುಮೋದಿತ ಬಡಾವಣೆ ನಕ್ಷೆ ಹಾಗೂ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ನೀಡಿದ ಪತ್ರಗಳನ್ನು ಹಾಜರುಪಡಿಸಿದ್ದಲ್ಲಿ ಮಾತ್ರ ನಿವೇಶನಗಳನ್ನು ನೋಂದಾಯಿಸಲು ಕ್ರಮವಹಿಸಲು ಸೂಚಿಸಿದೆ.
4. ಜಿಲ್ಲಾಧಿಕಾರಿಗಳ ಭೂ ಮಾಪನ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ರ ಭೂ ದಾಖಲೆಗಳ ಉಪನಿರ್ದೇಶಕರು, ಮೈಸೂರುರವರಿಗೆ
5. ಶ್ರೀ ಎನ್.ಎಂ.ಮುತ್ತಪ್ಪ ಬಿನ್ ಲೇ.ಎನ್.ಎಸ್. ಮುತ್ತಣ್ಣ, ನಂ.126, 2ನೇ ಮುಖ್ಯರಸ್ತೆ, ಬಿ.ಹೆಚ್.ಇ.ಎಲ್ ಬಡಾವಣೆ, ರಾಜರಾಜೇಶ್ವರಿನಗರ, ಬೆಂಗಳೂರು ಇವರಿಗೆ ನೋಂದಾಯಿತ ಅಂಚೆ ಮೂಲಕ
6. ಹೆಚ್ಚಿನ ಪ್ರತಿ



[Signature]
ಜಿಲ್ಲಾಧಿಕಾರಿಗಳ ಪರವಾಗಿ
ಮೈಸೂರು ಜಿಲ್ಲೆ, ಮೈಸೂರು

